



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೨೫, ಮಾರ್ಚ್, ೨೦೨೫(ಚೈತ್ರ, ೦೪, ಶಕವರ್ಷ, ೧೯೪೭) BENGALURU, TUESDAY, 25, MARCH, 2025 (CHAITHRA, 04, SHAKAVARSHA, 1947)	ಸಂ. ೧೯೦ No. 190
------------------------	---	--------------------

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 07 SHASANA 2025, BENGALURU, DATED: 25.03.2025

The Karnataka Pawn Brokers (Amendment) Bill, 2025 ಇದಕ್ಕೆ 2025ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 18 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 18 OF 2025

(First Published in the Karnataka Gazette Extra-ordinary on the 25th day of March, 2025)

THE KARNATAKA PAWN BROKERS (AMENDMENT) ACT, 2025

(Received the assent of the Governor on the 24th day of March, 2025)

An Act further to amend the Karnataka Pawn Brokers Act, 1961.

Whereas it is expedient further to amend the Karnataka Pawn Brokers Act, 1961. (Karnataka Act No 13 of 1962) for the purposes hereinafter appearing;

Be it enacted by the Karnataka State Legislature in the seventy sixth year of the Republic of India as follows:-

1. Short title and commencement.- (1) This Act may be called the Karnataka Pawn Brokers (Amendment) Act, 2025.

(2) It shall come into force at once.

2. Amendment of section 3.- In the Karnataka Pawn Brokers Act, 1961 (Karnataka Act No 13 of 1962) (hereinafter referred to as the principal Act), in

section 3, in the explanation-2 for the words “five years” the words “three years” shall be substituted.

3. Amendment of section 15.- In the Principal Act , in section 15, in sub-section (1) for the words "five hundred rupees", the words "five lakh rupees" shall be substituted.

4. Amendment of section 16.- In section 16 of the principal Act,

(a) after clause (7) the following shall be inserted, namely,-

“(8) shall not use any coercive action either by himself or by his agents or family member for recovery of money from the pawner and any form of coercive recovery shall be liable for punishment under the provisions of this Act and empower the Registering Authority to suspend or cancel the Registration of such pawn broker as provided under the provisions of this Act.

Explanation: For the purposes of this section, "coercive Action" by a pawn broker against the pawner include the following, namely:-

- (i) exerting pressure or obstructing or using violence to or insulting or intimidating the pawner or his/her family members, or
 - (ii) persistently following the pawner, his/her family member from place to place or interfering with any property owned or used by him/her or depriving him/her of, or hindering him/her in the use of any such property, or
 - (iii) frequenting the house or other place where the pawner resides or works, or carries on business, or happens to be, with an intension of taking coercive action, or
 - (iv) using the service of private or outsource or external agencies, criminal background to negotiate/urging the pawner to make payment using coercive and undue influence, or
 - (v) Seeking to take forcibly any document from the pawner which entitles the pawner to a benefit under any Government programme.”
- (b) for the words "six months", the words "ten years", shall be substituted;
- (c) for the words "one thousand rupees", the words "five lakh rupees", shall be substituted; and
- (d) the proviso shall be omitted.

5. Amendment of section 16A.- In section 16A of the principal Act, in sub-section (2),-

- (a) for the words "six months", the words "ten years", shall be substituted;
- (b) for the words "rupees one thousand", the words "rupees five lakh", shall be substituted; and
- (c) in the proviso,-
 - (i) for the words "one month", the words "three years", shall be substituted; and
 - (ii) for the words "rupees five hundred", the words "rupees two lakh", shall be substituted.

6. Amendment of section 18.- In section 18 of the principal Act,-

- (a) in sub-section (1),-
 - (i) for the words "fifty rupees", the words "three lakh rupees", shall be substituted; and
 - (ii) for the words "one hundred rupees", the words "five lakh rupees", shall be substituted.
- (b) in sub-section (2), for the words "ten rupees", the words "two lakh rupees", shall be substituted.

7. Insertion of new sections 18A, 18B and 18C.-After section 18 of the principal Act, the following new sections shall be inserted, namely,-

“18-A. Settlement of disputes by Ombudsperson.- The Government shall by notification appoint an Ombudsperson who can act as mediator between the pawner or pawn-broker, for settling the disputes. The procedure and guidelines for the settlement and mediation shall be in the manner as may be prescribed.

18-B. Grievances redressal forum.-The Government shall establish suitable grievance mechanism. The procedure and guidelines for grievance mechanism shall be in the manner as may be prescribed.

18-C. Authorized Officer.- (1) The Group-B Officer of Revenue Department or Rural Development and Panchayath Raj Department or Urban Development Department or Town Planning Department or Woman and Child Development Department or Social Welfare Department or Minority Welfare Department or Tribal Welfare Department or Backward Classes Welfare Department shall report if any

person is in contravention of the provisions of this Act and the Karnataka Prohibition of Charging Exorbitant Interest Act 2004 (Karnataka Act No 14 of 2004) to the concerned Registrar, Assistant Registrar or any Officer authorized by the State Government in this behalf.

(2) The Registrar, the Assistant Registrar or any Officer authorized may on his own motion or on the report submitted by the Officers referred in sub-section (1), shall take action under the provisions of this Act.”

By Order and in the name of
the Governor of Karnataka,

G. SRIDHAR
Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಂವ್ಯಾಇ 07 ಶಾಸನ 2025, ಬೆಂಗಳೂರು, ದಿನಾಂಕ: 25.03.2025.

The Kannada Language Comprehensive Development Act, 2022 (Karnataka Act No. 13 of 2023)ರ ಪ್ರಕರಣ 6 ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Pawn Brokers (Amendment) Act, 2025 (Karnataka Act No. 18 of 2025) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 18
(2025 ರ ಮಾರ್ಚ್ ತಿಂಗಳ 25ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಅಧಿನಿಯಮ, 2025
(2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಗಿರವಿದಾರರ ಅಧಿನಿಯಮ, 1961ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಗಿರವಿದಾರರ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 13)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ಅಧಿನಿಯಮವನ್ನು ಕರ್ನಾಟಕ ಗಿರವಿದಾರರ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

2. ಪ್ರಕರಣ 3ರ ತಿದ್ದುಪಡಿ:- ಕರ್ನಾಟಕ ಗಿರವಿದಾರರ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 13)ರ (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಕರೆಯಲಾಗಿದೆ) 3ನೇ ಪ್ರಕರಣದ ವಿವರಣೆ-2ರಲ್ಲಿ "ಐದು ವರ್ಷಗಳ" ಎಂಬ ಪದಗಳ ಬದಲಿಗೆ "ಮೂರು ವರ್ಷಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

3. ಪ್ರಕರಣ 15ರ ತಿದ್ದುಪಡಿ:- ಮೂಲ ಅಧಿನಿಯಮದ 15ನೇ ಪ್ರಕರಣದ (1)ನೇ ಉಪ-ಪ್ರಕರಣದಲ್ಲಿ "ಐದು ನೂರು ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

4. ಪ್ರಕರಣ 16ರ ತಿದ್ದುಪಡಿ:- ಮೂಲ ಅಧಿನಿಯಮದ 16ನೇ ಪ್ರಕರಣದಲ್ಲಿ,-

(ಎ) (7)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(8) ಗಿರವಿ ಇಟ್ಟವರಿಂದ ಹಣ ವಸೂಲಾತಿಗಾಗಿ ಆತನಾಗಲಿ ಅಥವಾ ಆತನ ಏಜೆಂಟರ ಮೂಲಕವಾಗಲಿ ಅಥವಾ ಆತನ ಕುಟುಂಬ ಸದಸ್ಯರಿಂದಾಗಲಿ ಯಾವುದೇ ಇತರ ಬಲವಂತದ ಕ್ರಮವನ್ನು ಬಳಸತಕ್ಕದ್ದಲ್ಲ ಮತ್ತು ಬಲವಂತ ವಸೂಲಾತಿಯ ಯಾವುದೇ ಸ್ವರೂಪಕ್ಕಾಗಿ ಈ ಅಧಿನಿಯಮದ ಉಪಬಂಧಗಳಡಿ ದಂಡನೆಗೆ ಹೊಣೆಯಾಗತಕ್ಕದ್ದು ಹಾಗೂ ಈ ಅಧಿನಿಯಮದ ಉಪಬಂಧಗಳ ಮೇರೆಗೆ ಉಪಬಂಧಿಸಲಾದಂತೆ ಅಂಥ ಗಿರವಿದಾರನ ನೋಂದಣಿಯನ್ನು ಅಮಾನತ್ತುಪಡಿಸಲು ಅಥವಾ ರದ್ದುಪಡಿಸಲು ನೋಂದಣಿ ಪ್ರಾಧಿಕಾರಿಯು ಅಧಿಕಾರವುಳ್ಳವನಾಗಿರತಕ್ಕದ್ದು.

ವಿವರಣೆ: ಈ ಪ್ರಕರಣದ ಉದ್ದೇಶಗಳಿಗಾಗಿ, ಗಿರವಿದಾರನ ಮೂಲಕ ಗಿರವಿ ಇಟ್ಟವರ ವಿರುದ್ಧದ "ಬಲವಂತದ ಕ್ರಮ"ವು ಈ ಮುಂದಿನವುಗಳನ್ನು ಒಳಗೊಳ್ಳುವುದು, ಎಂದರೆ:-

(i) ಗಿರವಿ ಇಟ್ಟವನನ್ನು ಅಥವಾ ಆತನ/ಆಕೆಯ ಕುಟುಂಬ ಸದಸ್ಯರಿಗೆ ಒತ್ತಡವನ್ನು ಹಾಕುವುದು ಅಥವಾ ತಡೆಯೊಡ್ಡುವುದು ಅಥವಾ ಹಿಂಸೆಯನ್ನು ಬಳಸುವುದು ಅಥವಾ ಅವಮಾನಿಸುವುದು ಅಥವಾ ಬೆದರಿಸುವುದು, ಅಥವಾ

(ii) ಗಿರವಿ ಇಟ್ಟವನನ್ನು, ಆತನ/ಆಕೆಯ ಕುಟುಂಬ ಸದಸ್ಯರನ್ನು ಸ್ಥಳದಿಂದ ಸ್ಥಳಕ್ಕೆ ನಿರಂತರವಾಗಿ ಹಿಂಬಾಲಿಸುವುದು ಅಥವಾ ಆತನ/ಆಕೆಯ ಒಡೆತನದ ಅಥವಾ ಬಳಕೆಯಲ್ಲಿನ ಯಾವುದೇ ಸ್ವತ್ತಿಗೆ ಮಧ್ಯಪ್ರವೇಶಿಸುವುದು ಅಥವಾ ಆತನ/ಆಕೆಯಿಂದ ಕಿತ್ತುಕೊಳ್ಳುವುದು ಅಥವಾ ಆತನ/ಆಕೆಯಿಂದ ಯಾವುದೇ ಅಂಥ ಸ್ವತ್ತಿನ ಬಳಕೆಗೆ ಅಡ್ಡಿಪಡಿಸುವುದು, ಅಥವಾ

(iii) ಗಿರವಿ ಇಟ್ಟವನು ವಾಸವಾಗಿರುವ ಅಥವಾ ಕೆಲಸ ಮಾಡುತ್ತಿರುವ ಅಥವಾ ವ್ಯವಹಾರ ನಡೆಸುತ್ತಿರುವ ಮನೆ ಅಥವಾ ಇತರ ಸ್ಥಳಕ್ಕೆ ಬಲವಂತದ ಕ್ರಮವನ್ನು ಕೈಗೊಳ್ಳುವ ಉದ್ದೇಶದಿಂದ ಆಗಾಗ ಭೇಟಿ ನೀಡುವುದು ಅಥವಾ ಭೇಟಿಯಾಗುವಂತೆ ಮಾಡುವುದು, ಅಥವಾ

(iv) ಗಿರವಿ ಇಟ್ಟವನಿಗೆ ಹಣ ಪಾವತಿಗಾಗಿ ಬಲವಂತದ ಮತ್ತು ಅನುಚಿತ ಪ್ರಭಾವವನ್ನು ಬಳಸಿ ಮಾತುಕತೆಗೆ/ಒತ್ತಾಯಿಸುವುದಕ್ಕೆ ಖಾಸಗಿ ಅಥವಾ ಹೊರಗುತ್ತಿಗೆ ಅಥವಾ ಬಾಹ್ಯ ಏಜೆನ್ಸಿಗಳ, ಕ್ರಿಮಿನಲ್ ಹಿನ್ನೆಲೆಯುಳ್ಳವರ ಸೇವೆಯನ್ನು ಬಳಸುವುದು, ಅಥವಾ

(v) ಸರ್ಕಾರದ ಯಾವುದೇ ಕಾರ್ಯಕ್ರಮದಡಿಯಲ್ಲಿ ಗಿರವಿ ಇಟ್ಟವನಿಗೆ ಪ್ರಯೋಜನದ ಹಕ್ಕುಗಳುಳ್ಳ ಯಾವುದೇ ದಸ್ತಾವೇಜನ್ನು ಸಾಲಗಾರನಿಂದ ಬಲವಂತವಾಗಿ ಪಡೆಯುವುದು."

(ಬಿ) "ಆರು ತಿಂಗಳುಗಳಿಗೆ" ಎಂಬ ಪದಗಳ ಬದಲಿಗೆ "ಹತ್ತು ವರ್ಷಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ಸಿ) "ಒಂದು ಸಾವಿರ ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ಡಿ) ಪರಂತುಕವನ್ನು ಬಿಟ್ಟುಬಿಡತಕ್ಕದ್ದು.

5. ಪ್ರಕರಣ 16ಎ-ರ ತಿದ್ದುಪಡಿ.- (1) ಮೂಲ ಅಧಿನಿಯಮದ 16ಎ ಪ್ರಕರಣದಲ್ಲಿನ (2)ನೇ ಉಪ-ಪ್ರಕರಣದಲ್ಲಿ,-

(ಎ) "ಆರು ತಿಂಗಳುಗಳಿಗೆ" ಎಂಬ ಪದಗಳ ಬದಲಿಗೆ "ಹತ್ತು ವರ್ಷಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ಬಿ) "ಒಂದು ಸಾವಿರ ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ಸಿ) ಪರಂತುಕದಲ್ಲಿ,-

(i) "ಒಂದು ತಿಂಗಳಿಗಿಂತ" ಎಂಬ ಪದಗಳ ಬದಲಿಗೆ "ಮೂರು ವರ್ಷಗಳಿಗಿಂತ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ii) "ಐದು ನೂರು ರೂಪಾಯಿಗಳಿಗಿಂತ" ಎಂಬ ಪದಗಳ ಬದಲಿಗೆ "ಎರಡು ಲಕ್ಷ ರೂಪಾಯಿಗಳಿಗಿಂತ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

6. ಪ್ರಕರಣ 18ರ ತಿದ್ದುಪಡಿ.- ಮೂಲ ಅಧಿನಿಯಮದ 18ನೇ ಪ್ರಕರಣದಲ್ಲಿ,-

(ಎ) (1)ನೇ ಉಪ-ಪ್ರಕರಣದಲ್ಲಿ,-

(i) "ಐವತ್ತು ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಮೂರು ಲಕ್ಷ ರೂಪಾಯಿಗಳಿಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ii) "ಒಂದು ನೂರು ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳಿಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ಬಿ) (2)ನೇ ಉಪ-ಪ್ರಕರಣದಲ್ಲಿ "ಹತ್ತು ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಎರಡು ಲಕ್ಷ ರೂಪಾಯಿಗಳವರೆಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

7. 18ಎ, 18ಬಿ ಮತ್ತು 18ಸಿ ಹೊಸ ಪ್ರಕರಣಗಳ ಸೇರ್ಪಡೆ.- ಮೂಲ ಅಧಿನಿಯಮದ 18ನೇ ಪ್ರಕರಣದ ತರುವಾಯ, ಈ ಮುಂದಿನ ಹೊಸ ಪ್ರಕರಣಗಳನ್ನು ಸೇರಿಸತಕ್ಕದ್ದು, ಎಂದರೆ:-

"18-ಎ. ಒಂಬುಡ್ಸ್‌ಪರ್ಸನ್ ಮೂಲಕ ವಿವಾದಗಳ ಇತ್ಯರ್ಥಪಡಿಸುವಿಕೆ.- ವಿವಾದಗಳನ್ನು ಇತ್ಯರ್ಥಪಡಿಸುವುದಕ್ಕಾಗಿ, ಗಿರವಿ ಇಟ್ಟವನು ಮತ್ತು ಗಿರವಿದಾರನ ನಡುವೆ

ಮಧ್ಯಸ್ಥಗಾರನಾಗಿ ಕಾರ್ಯನಿರ್ವಹಿಸಲು ಸರ್ಕಾರವು ಅಧಿಸೂಚನೆಯ ಮೂಲಕ ಒಂಬುಡ್ಸ್ ಪರ್ಸನ್‌ನನ್ನು ನೇಮಕ ಮಾಡತಕ್ಕದ್ದು. ಇತ್ಯರ್ಥ ಮತ್ತು ಮಧ್ಯಸ್ಥಿಕೆಯ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳು ನಿಯಮಿಸಬಹುದಾದಂಥ ವಿಧಾನದಲ್ಲಿರತಕ್ಕದ್ದು.

18-ಬಿ. ಕುಂದುಕೊರತೆಗಳ ನಿವಾರಣಾ ವೇದಿಕೆ.- ಸರ್ಕಾರವು ಸೂಕ್ತವಾದ ಕುಂದುಕೊರತೆ ನಿವಾರಣಾ ಕಾರ್ಯವ್ಯವಸ್ಥೆಯನ್ನು ಸ್ಥಾಪಿಸತಕ್ಕದ್ದು. ಕುಂದುಕೊರತೆ ನಿವಾರಣಾ ಕಾರ್ಯವ್ಯವಸ್ಥೆಯ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳು ನಿಯಮಿಸಬಹುದಾದಂಥ ವಿಧಾನದಲ್ಲಿರತಕ್ಕದ್ದು.

18-ಸಿ. ಅಧಿಕೃತಗೊಳಿಸಿದ ಅಧಿಕಾರಿ.- (1) ಈ ಅಧಿನಿಯಮದ ಮತ್ತು ಕರ್ನಾಟಕ ಮಿತೀಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಅಧಿನಿಯಮ, 2004 (2004ರ ಕರ್ನಾಟಕ ಅಧಿನಿಯಮ 14)ರ ಉಪಬಂಧಗಳನ್ನು ಯಾರೇ ವ್ಯಕ್ತಿಯು ಉಲ್ಲಂಘಿಸಿದರೆ, ಕಂದಾಯ ಇಲಾಖೆ ಅಥವಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಸಮಾಜ ಕಲ್ಯಾಣ ಇಲಾಖೆ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ಬುಡಕಟ್ಟು ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಗ್ರೂಪ್ ಬಿ ಅಧಿಕಾರಿಯು ಸಂಬಂಧಪಟ್ಟ ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಅಥವಾ ಈ ಕುರಿತು ರಾಜ್ಯ ಸರ್ಕಾರವು ಅಧಿಕೃತಗೊಳಿಸಿದ ಯಾರೇ ಅಧಿಕಾರಿಗೆ ವರದಿ ಮಾಡತಕ್ಕದ್ದು.

(2) ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಅಥವಾ ಅಧಿಕೃತಗೊಳಿಸಿದ ಅಧಿಕಾರಿಯು ಆತನ ಸ್ವಂತ ಪ್ರಸ್ತಾವ ಅಥವಾ ಉಪ-ಪ್ರಕರಣ (1)ರಲ್ಲಿ ಉಲ್ಲೇಖಿಸಿದ ಅಧಿಕಾರಿಗಳು ಸಲ್ಲಿಸಿದ ವರದಿಯ ಮೇರೆಗೆ, ಈ ಅಧಿನಿಯಮದ ಉಪಬಂಧಗಳಡಿ ಕ್ರಮವನ್ನು ಕೈಗೊಳ್ಳತಕ್ಕದ್ದು."

The above translation of the Karnataka Pawn Brokers (Amendment) Act, 2025 (Karnataka Act No. 18 of 2025) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

ಧಾವರ್‌ಚಂದ್ ಗೆಹ್ಲೋಟ್
ಕರ್ನಾಟಕದ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಜಿ. ಶ್ರೀಧರ್)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.